



ಕರ್ನಾಟಕ ಸರ್ಕಾರ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ
HASSAN INSTITUTE OF MEDICAL SCIENCES, HASSAN.

(An Autonomous Medical Institution, Government of Karnataka)

SRI CHAMARAJENDRA HOSPITAL CAMPUS, HASSAN-573201.

WEB SITE: www.hims-hassan.org, Phone/Fax No. 08172-231699 /231599 Email:directorhims@yahoo.com



ಸಂಖ್ಯೆ:ಹಿಮ್/ಟಿಎಸ್(3)/ದರಪಟ್ಟಿ/48/2023-24

ದಿನಾಂಕ: 16.02.2024

ಕೊಟೇಶನ್ ಅಧಿಸೂಚನೆ

ವಿಷಯ: ಸಂಸ್ಥೆಯ ರೋಗಲಕ್ಷಣಶಾಸ್ತ್ರ ವಿಭಾಗಕ್ಕೆ ಅವಶ್ಯಕವಿರುವ ರಾಸಾಯನಿಕಗಳನ್ನು ಖರೀದಿ ಮಾಡುವ ಬಗ್ಗೆ.
ಉಲ್ಲೇಖ: ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ರೋಗಲಕ್ಷಣಶಾಸ್ತ್ರ ವಿಭಾಗ, ಹಿಮ್, ಹಾಸನ.ರವರ ಮನವಿ ಪತ್ರ
ದಿನಾಂಕ:02.02.2024

--*

ಸಂಸ್ಥೆಯ ರೋಗಲಕ್ಷಣಶಾಸ್ತ್ರ ವಿಭಾಗಕ್ಕೆ ಅವಶ್ಯಕವಿರುವ ರಾಸಾಯನಿಕಗಳನ್ನು ಖರೀದಿ ಮಾಡುವ ಸಂಬಂಧ, ಅಧಿಕೃತ ಸಂಸ್ಥೆಗಳಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Formate of Quotations) ನಲ್ಲಿ ದಿನಾಂಕ: 16.02.2024 ರಂದು ಸಾಯಂಕಾಲ : 5.00 ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರ ಸ	ವಿವರ	ಪ್ರಮಾಣ
01	02	03
1	URO 10 strips and urine controls for four months 100x 1	01 Boxes
2	URO 10 strips 100x 1	30 Boxes
3	Anti A 10ml x 1	60 vials
4	Anti B 10ml x 1	60 vials
5	Anti D 10ml x 1	60 vials
6	Prothrombin time reagent kit 10ml x 1 vial	25 vials
7	APTT reagent kit 10ml x 1 vial	25 vials
8	Microtips 1000x 1pack	02 pack
9	3.2% Trisodium citrate vials 100x 1	50 Boxes
10	Calcium chloride for APTT 10ml x 1 vial	30 vials
11	Coagulometer cuvettes (Roll) 1000x 1 roll	08 roll
12	Cover slip (22x 50mm) 10x1 Box	15 Boxes
13	Gimsa stain 250ml x 1	04
14	X1 cleaning solution for PT/APTT 100ml x 10 Bottle	02 Box
15	X2 wash solution for PT/APTT 100ml x 10 Bottle	02 Box
16	PT and APTT QC level 1 normal 10ml x 1 ml (10 vial)	02 Box
17	PT and APTT QC level 2 low 10ml x 1 ml (10 vial)	02 Box

ದರಪಟ್ಟಿ ಸಲ್ಲಿಸುವ ಸಂಸ್ಥೆಗಳಿಗೆ ಷರತ್ತು ಹಾಗೂ ನಿಬಂಧನೆಗಳು

1. ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗೆ ಯಾಗಿರಕೂಡದು.
2. ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ನಿರ್ದೇಶಕರು, ಹಿಮ್, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.
3. ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
4. ದರಪಟ್ಟಿಯೊಂದಿಗೆ ಕಡ್ಡಾಯವಾಗಿ ಸಂಸ್ಥೆಯ ನೋಂದಾಣಿ (Registration) ಪ್ರತಿ, GST ನೋಂದಾಣಿ ಮತ್ತು ಪಾನ್ ಕಾರ್ಡ್ ಪ್ರತಿಗಳನ್ನು ಲಗತ್ತಿಸತಕ್ಕದ್ದು.
5. ಮೂಲ ತಯಾರಿಕರಿಂದ ಪಡೆದ ಪರವಾನಿಗೆ ಪತ್ರ.

:2:

6. ಸೀಲು ಮಾಡಿದ ಲಕೋಟಿಯ ಮೇಲೆ "Quotation ಸಂಸ್ಥೆಯ ರೋಗಲಕ್ಷಣಶಾಸ್ತ್ರ ವಿಭಾಗಕ್ಕೆ ಅವಶ್ಯಕವಿರುವ ರಾಸಾಯನಿಕಗಳನ್ನು ಸರಬರಾಜು ಮಾಡುವ ಬಗ್ಗೆ" ಎಂದು ತಪ್ಪದೆ ನಮೂದಿಸತಕ್ಕದ್ದು.

ಮುಖ್ಯ ಆಡಳಿತಾಧಿಕಾರಿ,
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,
15/12/2021
ಹಾಸನ.

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗುತ್ತಿದೆ.

- 1) ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
- 2) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಹಾಸನ.
- 3) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
- 4) ತಹಶೀಲ್ದಾರರು /ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ
- 5) ಕಾರ್ಯಪಾಲಕ ಅಭಿಯಂತರರು,ಲೋಕೋಪಯೋಗಿ ಇಲಾಖೆ,ಹಾಸನ ವಿಭಾಗ , ಹಾಸನ.
- 6) ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಹಕರ ಮಹಾಮಂಡಲಿ ನಿಯಮಿತ.ಹಾಸನ ಶಾಖೆ,ಶೃತಿ ಕಾಂಪ್ಲೆಕ್ಸ್, ಅರಳಿಕಟ್ಟೆ ಸರ್ಕಲ್, ಸಾಲಗಾಮೆ ರಸ್ತೆ, ಹಾಸನ-57320
- 7) ಸೂಚನಫಲಕ,ಹೊಸ ಬೋಧಕ ಆಸ್ಪತ್ರೆ,ಹಿಮ್ಮ,ಹಾಸನ ಮತ್ತು ವೈದ್ಯಕೀಯಕಾಲೇಜು,ಹಿಮ್ಮ,ಹಾಸನ.
- 8) ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ರೋಗಲಕ್ಷಣಶಾಸ್ತ್ರ ವಿಭಾಗ,ಹಿಮ್ಮ, ಹಾಸನ.

FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all charges)

Gross Total cost: Rs. _____ (In figure)

Rs. _____ (In words)

1) We agree to supply the above goods in accordance with the technical specifications for a total contract price of Rs. _____ (in figures) (Rs. _____ (in words), within the period specified in the invitation for quotation.

2) We also confirm that the normal commercial warranty /guarantee of _____ months shall apply to the offered goods.

Name: _____

Signature: _____

Date: _____